ಕರ್ನಾಟಕ ವಿಧಾನ ಪರಿಷತ್ತು

1	ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ	1187
2	ಸದಸ್ಯರ ಹೆಸರು	ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ
3	ವಿಷಯ	ಲಂಬಾಣಿ ತಾಂಡಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕುರಿತು
4	ಉತ್ತರಿಸಬೇಕಾದ ದಿನಾಂಕ	22-09-2021
5	ಉತ್ತರಿಸುವ ಸಚಿವರು	ಕಂದಾಯ ಸಚಿವರು

<table>
<tr><th>ಕ್ರ.ಸಂ</th><th>ಪ್ರಶ್ನೆ</th><th>ಉತ್ತರ</th></tr>
<tr><td>ಅ)</td><td>ಬೆಳಗಾವಿ ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳನ್ನು ರಚನೆ ಮಾಡುವ ವಿಚಾರ ಸರ್ಕಾರದ ಗಮನದಲ್ಲಿದೆಯೇ;</td><td>ಬೆಳಗಾವಿ ಜಿಲ್ಲೆಯಲ್ಲಿ ಕಂದಾಯ ಗ್ರಾಮವಲ್ಲದ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸುವ ವಿಚಾರ ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಬೆಳಗಾವಿ ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕಾರ್ಯ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 157 ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅವುಗಳ ಪೈಕಿ 74 ಗ್ರಾಮಗಳನ್ನು ಹೊಸ ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿರುತ್ತದೆ. ತಾಲ್ಲೂಕುವಾರು ವಿವರ ಈ ಕೆಳಗಿನಂತೆ ಇರುತ್ತದೆ.
<table>
<tr><th>ಅ.ನಂ</th><th>ತಾಲ್ಲೂಕು</th><th>ಗುರುತಿಸಲಾಗಿರುವ ದಾಖಲೆ ರಹಿತ ಜನವಸತಿಗಳ ಸಂಖ್ಯೆ</th><th>ಅಂತಿಮ ಅಧಿಸೂಚನೆ ಹೊರಡಿಸಿರುವ ಹೊಸ ಕಂದಾಯ ಗ್ರಾಮಗಳ ವಿವರ</th></tr>
<tr><td>1</td><td>ಬೆಳಗಾವಿ</td><td>24</td><td>13</td></tr>
<tr><td>2</td><td>ಖಾನಾಪೂರ</td><td>3</td><td>1</td></tr>
<tr><td>3</td><td>ಹುಕ್ಕೇರಿ</td><td>16</td><td>9</td></tr>
<tr><td>4</td><td>ಬೈಲಹೊಂಗಲ</td><td>5</td><td>4</td></tr>
<tr><td>5</td><td>ಕಿತ್ತೂರು</td><td>7</td><td>0</td></tr>
<tr><td>6</td><td>ಗೋಕಾಕ</td><td>22</td><td>11</td></tr>
<tr><td>7</td><td>ಸವದತ್ತಿ</td><td>12</td><td>3</td></tr>
<tr><td>8</td><td>ರಾಮದುರ್ಗ</td><td>12</td><td>5</td></tr>
<tr><td>9</td><td>ಚಿಕ್ಕೋಡಿ</td><td>25</td><td>8</td></tr>
<tr><td>10</td><td>ಅಥಣಿ</td><td>31</td><td>20</td></tr>
<tr><td></td><td>ಒಟ್ಟು</td><td>157</td><td>74</td></tr>
</table></td></tr>
<tr><td>ಆ)</td><td>ಕಂದಾಯ ಗ್ರಾಮಗಳನ್ನು ರಚನೆ ಮಾಡದ ಪ್ರಯುಕ್ತ ಸಾರ್ವಜನಿಕರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವಲ್ಲಿ ವಿಫಲರಾಗಿದ್ದ ಈ ಬಗ್ಗೆ ಸರ್ಕಾರದ ನಿಲುವೇನು;</td><td>ಕಂದಾಯ ಗ್ರಾಮ ಘೋಷಣೆಯಾದ ನಂತರ ಆ ಪ್ರದೇಶದಲ್ಲಿ ನೆಲೆಸಿರುವ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ. ಮುಂದುವರೆದು, ಹೊಸ ಕಂದಾಯ ಗ್ರಾಮದ ಅಭಿವೃದ್ಧಿಗಾಗಿ ತಾಂಡಾ/ ವಾಲ್ಮೀಕಿ/ ಅಂಬೇಡ್ಕರ್/ ದೇವರಾಜ್‌ಅರಸ್ ಇತ್ಯಾದಿ ನಿಗಮಗಳು/ ಜಿಲ್ಲಾ ಪಂಚಾಯ್ತಿ ಮತ್ತು ವಿವಿಧ ಇಲಾಖೆಗಳು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರವು ಸುತ್ತೋಲೆ ಸಂಖ್ಯೆ:ಕಂಇ 01 ಭೂದಾಮ 2016, ದಿನಾಂಕ:01-03-2016 ರನ್ವಯ ನಿರ್ದೇಶನ ನೀಡಿರುತ್ತದೆ. (ಪ್ರತಿ ಲಗತ್ತಿಸಿದೆ)</td></tr>
</table>

ಇ)	ಬೆಳಗಾವಿ ಜಿಲ್ಲೆಯಲ್ಲಿ ಎಷ್ಟು ಕಂದಾಯ ಗ್ರಾಮಗಳಿವೆ;	ಬೆಳಗಾವಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 157 ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ರಚಿಸಲು ಗುರುತಿಸಲಾಗಿದೆ.
ಈ)	ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಬಾಕಿ ಇರುವ ಗ್ರಾಮಗಳ ಸಂಖ್ಯೆ ಎಷ್ಟು ಹಾಗೂ ಯಾವಾಗ ಅನುಷ್ಠಾನಗೊಳಿಸಲಾಗುವುದು?	ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 83 ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಬಾಕಿ ಇರುತ್ತವೆ. ಈ ಪೈಕಿ 08 ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಈಗಾಗಲೇ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಉಳಿದ 75 ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಪ್ರಸ್ತಾವನೆ ಸಿದ್ಧಪಡಿಸುವ ಹಂತದಲ್ಲಿರುತ್ತವೆ. ಆದ್ದರಿಂದ ಜಿಲ್ಲಾಧಿಕಾರಿ, ಬೆಳಗಾಂ ರವರಿಗೆ ಶೀಘ್ರವಾಗಿ ಬಾಕಿಯಿರುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ನಿರ್ದೇಶನ ನೀಡಲಾಗಿರುತ್ತದೆ.

ಕಂಇ 28 ಪಿಎಲ್‌ಸಿ 2021

(ಆರ್. ಅಶೋಕ)
ಕಂದಾಯ ಸಚಿವರು

ಅನುಬಂಧ

(ಸರ್ಕಾರದ ಆದೇಶ ಸಂಖ್ಯೆ: ಕಂ.ಇ 01 ಭೂದಾಮ 2016 ಬೆಂಗಳೂರು, ದಿನಾಂಕ:01-03-2016ರ ಅನುಬಂಧ)

ವಿಷಯ: ರಾಜ್ಯದಲ್ಲಿರುವ ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ಕುರುಬರಹಟ್ಟಿ, ನಾಯಕರಹಟ್ಟಿ, ಮಜರೆಗ್ರಾಮ ಹಾಡಿ, ದೊಡ್ಡಿ, ಪಾಳ್ಯ, ಕ್ಯಾಂಪ್, ಕಾಲೋನಿ, ಮತ್ತು ಇತರೆ ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಅಥವಾ ಅಸ್ತಿತ್ವದಲ್ಲಿರುವ ಕಂದಾಯ ಗ್ರಾಮದ ಭಾಗವಾಗಿ ಪರಿಗಣಿಸಲು ಕಂದಾಯ ಹಾಗೂ ಇತರೆ ಇಲಾಖಾ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಕುರಿತ ಮಾರ್ಗಸೂಚಿ.

******

ಪರಿಕಲ್ಪನೆ:

1. ಯಾವುದೇ ಒಂದು ಜನವಸತಿ ಪ್ರದೇಶವು ಅಭಿವೃದ್ಧಿಯ ಮುಖ್ಯವಾಹಿನಿಗೆ ಬರಬೇಕಾದರೆ ಅದಕ್ಕೆ ಸಮಾಜ ಮತ್ತು ಸರ್ಕಾರದ ಅಧಿಕೃತ ಮಾನ್ಯತೆ ಇರಬೇಕು. ರಾಜ್ಯದಲ್ಲಿರುವ ದುರ್ಬಲ ಮತ್ತು ಹಿಂದುಳಿದ ಸಮುದಾಯಗಳು ವಾಸಿಸುವ ಹಲವು ದಾಖಲೆ ರಹಿತ ಜನವಸತಿ ಪ್ರದೇಶಗಳು ಸರ್ಕಾರದ ಅಧಿಕೃತ ಮಾನ್ಯತೆ ಇಲ್ಲದೆ ಮಜರೆ ಗ್ರಾಮಗಳಾಗಿ ಅಸ್ತಿತ್ವದಲ್ಲಿರುತ್ತವೆ. ಇಂತಹ ದಾಖಲೆರಹಿತ ಮಜರೆ ಗ್ರಾಮಗಳನ್ನು ಅಧಿಕೃತವಾಗಿ ಗುರುತಿಸಲು ಕಂದಾಯ ಗ್ರಾಮವೆಂದು ಸರ್ಕಾರದಿಂದ ಘೋಷಿಸಲಾಗುತ್ತದೆ.

2. ದಾಖಲೆರಹಿತ ಜನವಸತಿ ಪ್ರದೇಶಗಳು ಸಾಮಾನ್ಯವಾಗಿ ತಾಂಡಾ, ಹಟ್ಟಿ, ಹಾಡಿ, ದೊಡ್ಡಿ, ಪಾಳ್ಯ, ಮಜರೆ, ಕ್ಯಾಂಪ್, ಕಾಲೋನಿ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಡುತ್ತವೆ. ಇಂತಹ ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಹೊಸದಾಗಿ ಕಂದಾಯ ಗ್ರಾಮವೆಂದು ಘೋಷಿಸಲು ಇಲ್ಲವೆ ಅದನ್ನು ಹಾಲಿ ಇರುವ ಕಂದಾಯ ಗ್ರಾಮದ ಭಾಗವಾಗಿ ಪರಿಗಣಿಸಲು ಅಥವಾ ಅಸ್ತಿತ್ವದಲ್ಲಿರುವ ಗ್ರಾಮದಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕರ್ನಾಟಕ ಭೂಕಂದಾಯ ಕಾಯ್ದೆ 1964 ರ ಪ್ರಕರಣ 5 ರ ಅಡಿಯಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ.

3. ಈ ರೀತಿ ಅಧಿಸೂಚನೆಗೊಂಡ ತಾಂಡಾ, ಹಟ್ಟಿ, ಹಾಡಿ ಇತ್ಯಾದಿ ದಾಖಲೆರಹಿತ ಜನವಸತಿ ಪ್ರದೇಶಗಳು ಕಂದಾಯ ಗ್ರಾಮಗಳಾಗಿ ಪರಿವರ್ತನೆಗೊಂಡಿರುವುದಕ್ಕೆ ಸೂಚಕವಾಗಿ ಅವಕ್ಕೆ ಲಗತ್ತು ಮಾಡಲಾಗಿರುವ ಕೃಷಿ ಇತ್ಯಾದಿ ವಿವಿಧ ವರ್ಗದ ಜಮೀನುಗಳಿಗೆ ಪ್ರತ್ಯೇಕವಾದ ಗ್ರಾಮನಕ್ಷೆ, ಆರ್‌ಟಿಸಿ, ಆಕಾರ್‌ಬಂದ್ ಇತ್ಯಾದಿ ಭೂದಾಖಲೆಗಳು ಸಿದ್ಧಗೊಳ್ಳುತ್ತವೆ. ಅದರಲ್ಲಿ ಗ್ರಾಮಠಾಣವಾಗಿ

...2

ಪರಿಗಣಿತವಾದ ಪ್ರದೇಶಕ್ಕೆ ಪಂಚಾಯತಿ/ಸ್ಥಳೀಯ ಸಂಸ್ಥೆಗಳ ದಾಖಲೆಗಳು ರೂಪಗೊಳ್ಳುತ್ತವೆ. ಕಂದಾಯ ಗ್ರಾಮವನ್ನು ಘಟಕವಾಗಿ ಪರಿಗಣಿಸಿ ತಮ್ಮ ಕಾರ್ಯಯೋಜನೆಗಳನ್ನು ರೂಪಿಸುವ ಇತರೆ ಇಲಾಖೆಗಳು ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಹೊಸದಾಗಿ ಸೃಷ್ಟಿಸಿಕೊಳ್ಳುತ್ತವೆ.

4. ಹೊಸ ಕಂದಾಯ ಗ್ರಾಮವು ಯಾವ ಮೂಲ ಗ್ರಾಮ/ಗ್ರಾಮಗಳಿಂದ ಬೇರ್ಪಟ್ಟು ರಚನೆಯಾಗಿದೆಯೋ ಅಂತಹ ಮೂಲ ಗ್ರಾಮದ ಭೂದಾಖಲೆಗಳು, ಪಂಚಾಯ್ತಿ/ಸ್ಥಳೀಯ ಸಂಸ್ಥೆಗಳ ದಾಖಲೆಗಳು ಹಾಗೂ ಇತರೆ ಇಲಾಖೆ / ಶಾಸನಬದ್ಧ ಪ್ರಾಧಿಕಾರಗಳ ದಾಖಲೆಗಳು ಸಹ ಅಗತ್ಯ ಬದಲಾವಣೆಗಳೊಂದಿಗೆ ಕಾಲೋಚಿತಗೊಳ್ಳಬೇಕಾಗುತ್ತದೆ. ತಾಂಡಾ ಇತ್ಯಾದಿಗಳು ಅಧಿಸೂಚಿತ ಗ್ರಾಮದ ಭಾಗವಾಗಿ ಅಥವಾ ಗ್ರಾಮದ ವ್ಯಾಪ್ತಿಗೆ ಸೇರ್ಪಡೆಯಾದಾಗ ಆ ಜನವಸತಿ ಪ್ರದೇಶವನ್ನು ಗ್ರಾಮಠಾಣವಾಗಿ ಪರಿಗಣಿಸಿ ಭೂದಾಖಲೆಗಳು ಹಾಗೂ ಪಂಚಾಯತಿ ದಾಖಲೆಗಳಲ್ಲಿ ಅಗತ್ಯ ನಮೂದು / ತಿದ್ದುಪಡಿಗಳನ್ನು ಮಾಡಿಕೊಳ್ಳಲಾಗುತ್ತದೆ. ಜೊತೆಗೆ ಅಂತಹ ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶಗಳಲ್ಲಿ ವಾಸವಿರುವ ಜನರು ವಾಸ ಹಾಗೂ ಇತರೆ ಉದ್ದೇಶಗಳಿಗೆ ಬಳಸುತ್ತಿರುವ ಜಾಗಗಳಿಗೆ ಅಧಿಕೃತ ಸ್ವಾಧೀನದ ಹಕ್ಕು ನೀಡುವ ಕಾರ್ಯವೂ ಆಗಬೇಕಾಗುತ್ತದೆ. ಇಷ್ಟೆಲ್ಲಾ ಪ್ರಕ್ರಿಯೆಗಳು ಜರುಗಿದ ನಂತರವೇ ತಾಂಡಾ, ಹಟ್ಟಿ, ಹಾಡಿ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶಗಳು ಕಂದಾಯ ಗ್ರಾಮಗಳಾಗಿ ಪರಿವರ್ತನೆಗೊಂಡಿವೆ ಎಂದು ಪರಿಗಣಿಸಲ್ಪಡುತ್ತದೆ.

ಮೇಲ್ಕಂಡ ಎಲ್ಲಾ ಪ್ರಕ್ರಿಯೆಗಳನ್ನು ಕೆಳಕಂಡ 6 ಹಂತಗಳಲ್ಲಿ ನಡೆಸಬೇಕಾಗುತ್ತದೆ.

5. <u>ಹೊಸ ಕಂದಾಯ ಗ್ರಾಮ ರಚನೆಯ ಹಂತಗಳು:</u>

   1. ಪ್ರಸ್ತಾವನೆ ರೂಪಿಸುವ ಹಂತ
   2. ಪ್ರಾಥಮಿಕ ಅಧಿಸೂಚನೆ ಹೊರಡಿಸುವ
   3. ವಿಚಾರಣೆ ನಡೆಸುವ ಹಂತ
   4. ಅಂತಿಮ ಅಧಿಸೂಚನೆ ಹೊರಡಿಸುವ ಹಂತ
   5. ಅಂತಿಮ ಅಧಿಸೂಚನೆಯ ನಂತರ ಭೂದಾಖಲೆಗಳನ್ನು ಸಿದ್ದಪಡಿಸುವ / ಅಮಲು ಮಾಡಿ ಸ್ವತಂತ್ರ ಗ್ರಾಮವಾಗಿ ಅಸ್ತಿತ್ವಕ್ಕೆ ತರುವ ಹಂತ
   6. ಹೊಸದಾಗಿ ಕಂದಾಯ ಗ್ರಾಮವಾಗಿ ಪರಿವರ್ತನೆಯಾದ ಅಥವಾ ಅಸ್ತಿತ್ವದಲ್ಲಿರುವ ಕಂದಾಯ ಗ್ರಾಮದ ಭಾಗವಾಗಿ ಘೋಷಿತವಾದ ತಾಂಡಾ ಇತ್ಯಾದಿ ಜನವಸತಿ ಪ್ರದೇಶಗಳ ನಿವಾಸಿಗಳಿಗೆ ಹಕ್ಕು ದಾಖಲೆಗಳನ್ನು ನೀಡುವ ಮತ್ತು ಗ್ರಾಮ ಪಂಚಾಯತಿ/ಸ್ಥಳೀಯ ಸಂಸ್ಥೆಗಳ ದಾಖಲೆಗಳನ್ನು ಕಾಲೋಚಿತಗೊಳಿಸುವ ಹಂತ

...3

6. ಪ್ರಸ್ತಾವನೆ ರೂಪಿಸುವ ಹಂತ:

ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿದ ಮಾನದಂಡಗಳಂತೆ ಅರ್ಹತೆ ಪಡೆಯುವ ತಾಂಡಾ, ಹಟ್ಟಿ, ಹಾಡಿ ಇತ್ಯಾದಿ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಲು ಅಥವಾ ಹಾಲಿ ಇರುವ ಗ್ರಾಮದ ಭಾಗವಾಗಿ ಪರಿಗಣಿಸಲು ತಾಲ್ಲೂಕು ಮಟ್ಟದಲ್ಲಿ ಕೆಲಸ ಮಾಡುವ ಹಿರಿಯ ಕಂದಾಯ ಅಧಿಕಾರಿಗಳೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪ್ರಸ್ತಾವನೆಯನ್ನು ಸಿದ್ಧಪಡಿಸಬೇಕು. ಸದರಿ ದಾಖಲೆರಹಿತ ಜನವಸತಿಯನ್ನು ಕಂದಾಯ ಗ್ರಾಮವಾಗಿ ಘೋಷಿಸಲು ಅಥವಾ ಕಂದಾಯ ಗ್ರಾಮದ ಭಾಗವಾಗಿ ಪರಿಗಣಿಸಲು, ಪರಿವರ್ತನೆಯಾಗುವ ಆ ಗ್ರಾಮಗಳಿಗೆ ಯಾವ ಹೆಸರನ್ನಿಡಬೇಕೆಂಬುದರ ಬಗ್ಗೆ ಸ್ಥಳೀಯರ ಅಭಿಪ್ರಾಯ ಅಗತ್ಯ. ಈ ರೀತಿ ಅಭಿಪ್ರಾಯವನ್ನು ಪಡೆಯುವಾಗ ಆದ್ಯತೆಯ ಮೇಲೆ ಕನಿಷ್ಠ ಮೂರು ಹೆಸರುಗಳನ್ನು ಗ್ರಾಮಸ್ಥರಿಂದ ಕೇಳಿ ಪಡೆಯಬೇಕು. ಇಂತಹ ಹೆಸರುಗಳ ಪೈಕಿ ಒಂದನ್ನು ಸ್ಥಳೀಯರು ಹೇಳಿದ ಆದ್ಯತೆಯನ್ನು ಗಮನದಲ್ಲಿರಿಸಿಕೊಂಡು ಆ ಹೆಸರು ತಾಲ್ಲೂಕಿನಲ್ಲಿ ಪುನರಾವರ್ತನೆಯಾಗದ ರೀತಿಯಲ್ಲಿ ಆಯ್ಕೆ ಮಾಡಬೇಕು. ಒಂದು ವೇಳೆ ತಾಂಡಾ, ಹಾಡಿ, ಹಟ್ಟಿ ಇತ್ಯಾದಿ ದಾಖಲೆರಹಿತ ಜನವಸತಿ ಪ್ರದೇಶಗಳ ನಿವಾಸಿಗಳು ಒಂದೇ ಹೆಸರನ್ನು ಇಡಲು ಸೂಚಿಸಿದಲ್ಲಿ ಅದನ್ನು ಚುನಾವಣೆಯಲ್ಲಿ ಅನುಸರಿಸುವಂತೆ ಲಾಟರಿ ಎತ್ತುವ ಮೂಲಕ ಯಾವ ಜನವಸತಿ ಪ್ರದೇಶಕ್ಕೆ ಇಡಬೇಕೆಂದು ನಿರ್ಧರಿಸಬಹುದು. ಹಾಗೆ ಆ ಹೆಸರನ್ನು ಹೊಸದಾಗಿ ರಚಿತವಾಗುವ ಕಂದಾಯ ಗ್ರಾಮದ ಹೆಸರು ಎಂದು ಅಧಿಸೂಚನೆಯಲ್ಲಿ ಪ್ರಸ್ತಾಪಿಸಬೇಕು.

6(ಎ) ಹೊಸ ಗ್ರಾಮವನ್ನು ರಚಿಸಲು ಪ್ರಸ್ತಾವನೆ ರೂಪಿಸುವಾಗ ಕೆಳಕಂಡ ಕ್ರಮಗಳನ್ನು ಕೈಗೊಳ್ಳಬೇಕು

(1) ಮೂಲ ಗ್ರಾಮದ ನಕ್ಷೆಯಲ್ಲಿ ನೂತನ ಗ್ರಾಮವಾಗಿ ಪರಿವರ್ತಿಸಲು ಉದ್ದೇಶಿಸಿರುವ ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶವನ್ನು ಬೇರೆ ಶಾಯಿಯಿಂದ ಸ್ಪಷ್ಟವಾಗಿ ಗುರುತಿಸುವುದು.

(2) ಈ ರೀತಿ ಗುರುತಿಸುವಾಗ ಮೂಲ ಗ್ರಾಮದ ಗ್ರಾಮಠಾಣದ ಗಡಿಗೆ ಹಾಲಿಯಿರುವ ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶವು ಕೊನೆಪಕ್ಷ ಒಂದು ಕಿ.ಮೀ. ಅಂತರವಿರುವಂತೆ ನೋಡಿಕೊಳ್ಳುವುದು ಸೂಕ್ತ.

(3) ಉದ್ದೇಶಿತ ಗ್ರಾಮಕ್ಕೆ ಕನಿಷ್ಠ (ಸುಮಾರು) 100 ಎಕರೆ ಅಥವಾ ಅದರ ಮೇಲ್ಪಟ್ಟು ವಿಸ್ತೀರ್ಣ ಸೇರುವಂತೆ ನೋಡಿಕೊಳ್ಳುವುದು ಸೂಕ್ತ.

(4) ಮೂಲ ಗ್ರಾಮದ ನಕಾಶೆಯಲ್ಲಿ ಹೊಸ ಗ್ರಾಮ ಬೇರ್ಪಡಿಸುವ ಬಾಬ್ತು ಸರ್ವೆ ನಂಬರುಗಳನ್ನು ವಿಭಜಿಸಿ ಕೆಂಪು ಮಸಿಯಿಂದ ಹೊಸ ಗ್ರಾಮದ ಗಡಿಯನ್ನು ಗುರುತಿಸುವುದು ಹಾಗೂ ಗಡಿ ಗ್ರಾಮದ ಚೆಕ್ ಬಂದಿಯನ್ನು ದಾಖಲಿಸುವುದು.

(5) ಈ ರೀತಿ ಗುರುತಿಸಿದ ಎರಡೂ (ಹಳೆಯ & ಹೊಸ ಗ್ರಾಮ) ಗ್ರಾಮಗಳಿಗೆ ಸರ್ವೆ ನಂಬರುಗಳನ್ನು ಪ್ರತ್ಯೇಕವಾಗಿ ಈಗಾಗಲೇ ಸರ್ವೆ ಇಲಾಖೆಯಲ್ಲಿ ಅನುಸರಿಸುತ್ತಿರುವ ಪದ್ಧತಿಗೆ ಅನುಗುಣವಾಗಿ ಒಂದರಿಂದ ಪ್ರಾರಂಭಿಸಿ ಸರ್ವೆ ನಂಬರುಗಳನ್ನು ಸೂಚಿಸುವುದು.

(6) ಗ್ರಾಮಗಳನ್ನು ವಿಭಜಿಸುವ ವೇಳೆಯಲ್ಲಿ ಗ್ರಾಮದ ಸ.ನಂ.ಗಳು ಒಂದೇ ಕಡೆ ಬರುವಂತೆ ವಿಭಜಿಸತಕ್ಕದ್ದು. ಯಾವುದೇ ಕಾರಣಕ್ಕೂ ಸರ್ವೆ ನಂ.ಗಳನ್ನು ಉಡಾಫೆಯಾಗಿ (ಗ್ರಾಮದ ಗಡಿಯಿಂದ ಪ್ರತ್ಯೇಕವಾಗಿ) ಬಾರದಂತೆ ಎಚ್ಚರಿಕೆ ವಹಿಸಬೇಕು.

(7) ಮೂಲ ಗ್ರಾಮ ಹಾಗೂ ಉದ್ದೇಶಿತ ಗ್ರಾಮದ ಸರ್ವೆ ನಂ.ಗಳನ್ನು ಯಾವುದೇ ರೀತಿ ವಿಭಜಿಸದಂತೆ ಪೂರಾ ಸ.ನಂ ಗಳನ್ನು ಯಥಾವತ್ತಾಗಿ ಸೇರಿಸತಕ್ಕದ್ದು ಹಾಗೂ ಯಾವುದೇ ಕಾರಣದಿಂದ ಭಾಗಶ: ಸರ್ವೆ ನಂ.ಗಳನ್ನು ರಾಜ್ಯಪತ್ರ ಪ್ರಕಟಣೆಯಲ್ಲಿ ಬಾರದಂತೆ ಗಮನಹರಿಸುವುದು.

(8) ಕಾವಲ್, ಗೋಮಾಳ, ಅರಣ್ಯ ಮುಂತಾದ ಅಪಾರ ವಿಸ್ತೀರ್ಣದ ಏಕ ಸರ್ವೆ ನಂಬರ್ ಜಮೀನುಗಳಲ್ಲಿ ದಾಖಲೆ ರಹಿತ ಜನವಸತಿಗಳು ಬಂದಿದ್ದರೆ ಅವುಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸುವಾಗ ಆ ಜನವಸತಿ ಪ್ರದೇಶವನ್ನೊಳಗೊಂಡಂತೆ ಅಲ್ಲಿ ಸಕ್ರಮಗೊಂಡಿರುವ ಜಮೀನುಗಳ ಬ್ಲಾಕ್‌ಗಳನ್ನು ಸಾಧ್ಯವಾದಷ್ಟು ಒಳಗೆ ಸೇರಿಸಿಕೊಂಡು ಗ್ರಾಮದ ಎಲ್ಲೆಯು ಸದರಿ ಸರ್ವೆ ನಂಬರಿನ ಒಂದು ಅಂಚಿಗೆ ಬರುವಂತೆ ಗಡಿ ಗುರುತು ಮಾಡಿ ಮೇಲ್ಕಂಡ ಮಾನದಂಡಗಳನ್ನನುಸರಿಸಿ ಒಟ್ಟು ವಿಸ್ತೀರ್ಣದಲ್ಲಿ ಆ ಗ್ರಾಮಕ್ಕೆ ಲಗತ್ತಾಗಬೇಕಾದ ಜಮೀನಿನ ವಿಸ್ತೀರ್ಣವನ್ನು ನಿಗದಿಪಡಿಸಬೇಕು.

(9) ಮೂಲ ಗ್ರಾಮದಿಂದ ಬೇರ್ಪಡೆಯಾದ ಹೊಸ ಗ್ರಾಮದ ವಿಸ್ತೀರ್ಣ ಮತ್ತು ಆಕಾರ ಹಾಗೂ ಉಳಿಕೆ ಗ್ರಾಮದ ವಿಸ್ತೀರ್ಣ ಮತ್ತು ಆಕಾರಗಳನ್ನು ಒಂದುಗೂಡಿಸಿದರೆ ಮೂಲ ಗ್ರಾಮದ ಆಕಾರಬಂದಿನ ಸರ್ವೆ ನಂ.ಗಳ ಒಟ್ಟು ವಿಸ್ತೀರ್ಣ ಮತ್ತು ಆಕಾರಕ್ಕೆ ತಾಳೆ ಹೊಂದಬೇಕು.

(10) ಉದ್ದೇಶಿತ ಹೊಸ ಗ್ರಾಮದ ಗಡಿಯನ್ನು ಗುರುತಿಸಿದ ನಂತರ ಸದರಿ ನಕ್ಷೆಯಲ್ಲಿ ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶದ ಗ್ರಾಮಠಾಣಾವನ್ನು ನಿಖರವಾದ ಅಳತೆಯಿಂದ ಗುರುತಿಸಿ ಸರ್ವೆ ನಂಬರವಾರು ಅದರ ವಿಸ್ತೀರ್ಣವನ್ನು ಕಂಡುಹಿಡಿಯತಕ್ಕದ್ದು. ಇದಕ್ಕಾಗಿ ಕೆ.ಎಸ್.ಆರ್.ಎಸ್.ಎ.ಸಿ ಇವರ ನೆರವು ಪಡೆಯಬಹುದು ಅಥವಾ ಟೋಟಲ್ ಸ್ಟೇಷನ್ ಸರ್ವೆ ವಿಧಾನವನ್ನು ಅಳವಡಿಸಿ ಗ್ರಾಮಠಾಣದ ವಿಸ್ತೀರ್ಣವನ್ನು ನಿಗಧಿಪಡಿಸಬಹುದು.

(11) ಯಾವುದಾದರೂ ದಾಖಲೆ ರಹಿತ ಜನವಸತಿ ಪ್ರದೇಶವು ಮೂಲ ಗ್ರಾಮದ ನಕ್ಷೆಯಲ್ಲಿ ಊರು / ಗ್ರಾಮಠಾಣ ಅಥವಾ ಇತರೆ ಹೆಸರಿನಿಂದ ಮೊದಲೇ ಗುರುತಿಸಲ್ಪಟ್ಟಿದ್ದಲ್ಲಿ ಸದರಿ ಜನವಸತಿಯ ಪ್ರಸ್ತುತ ವ್ಯಾಪ್ತಿಯನ್ನು ನಿಖರವಾಗಿ ಗುರುತಿಸಿ ಆ ವಿಸ್ತೀರ್ಣವನ್ನೂ ಸೇರಿಸಿ ಗ್ರಾಮಠಾಣವೆಂದು ಘೋಷಿಸಲು ಪ್ರಸ್ತಾವನೆಯಲ್ಲಿ ಒಳಪಡಿಸಬೇಕು.

...5

(12) ಸದರಿ ಪ್ರದೇಶವನ್ನು ಉದ್ದೇಶಿತ ಹೊಸ ಗ್ರಾಮದ ಗ್ರಾಮಠಾಣಾ ಪ್ರದೇಶವೆಂದು ಅಧಿಸೂಚನೆಯಲ್ಲಿ ನಮೂದಿಸತಕ್ಕದ್ದು.

(13) ಹೀಗೆ ಗ್ರಾಮಠಾಣಾ ಪ್ರದೇಶ ಗುರುತು ಮಾಡುವಾಗ ಭವಿಷ್ಯದಲ್ಲಿ ಆಗಬಹುದಾದ ಗ್ರಾಮಠಾಣಾ ಪ್ರದೇಶದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಳ್ಳತಕ್ಕದ್ದು.

(14) ಹೊಸ ಗ್ರಾಮ ಮತ್ತು ಮೂಲ ಗ್ರಾಮದ ಉಳಿಕೆ ಸರ್ವೆ ನಂ ಬಾಬ್ತು ಬದಲಾವಣೆಯಾದ ಹೊಸ ಸರ್ವೆ ನಂಬರ್‌ಗಳು ಹಾಗೂ ಅವುಗಳ ಹಳೇ ಸರ್ವೆ ನಂಬರ್‌ಗಳು ಹಾಗೂ ಆಕಾರ ಒಳಗೊಂಡ ತ:ಖ್ತೆಯನ್ನು ತಯಾರಿಸತಕ್ಕದ್ದು.

ಮೇಲೆ ಸೂಚಿಸಿದ ವಿಷಯಗಳನ್ನು ಗಮನದಲ್ಲಿಟ್ಟುಕೊಂಡ ಹೊಸ ಗ್ರಾಮಗಳ ರಚನೆ ಬಗ್ಗೆ ಪ್ರಸ್ತಾವನೆ ತಯಾರಿಸತಕ್ಕದ್ದು.

6(ಬಿ). ಪ್ರಸ್ತಾವನೆಯ ಜೊತೆಗೆ ಕರಡು ಪ್ರಾಥಮಿಕ ಅಧಿಸೂಚನೆಯನ್ನು ಸಿದ್ಧಪಡಿಸಿ ಲಗತ್ತಿಸಬೇಕು. ಸದರಿ ಅಧಿಸೂಚನೆಯಲ್ಲಿ ತಾಂಡಾ ಇತ್ಯಾದಿ ಜನವಸತಿ ಪ್ರದೇಶಗಳಿಗೆ ಹಾಲಿ ಇರುವ ಹೆಸರು ಮತ್ತು ಅದಕ್ಕೆ ಪ್ರಸ್ತಾಪಿಸಲಿರುವ ಹೊಸ ಹೆಸರು ಹಾಗೂ ಅದು ಒಳಪಡುವ ಪಂಚಾಯ್ತಿಯ ವ್ಯಾಪ್ತಿಯ ವಿವರವನ್ನು ನಮೂದಿಸಬೇಕು. ಪ್ರಸ್ತಾಪಿತ ಹೊಸ ಕಂದಾಯ ಗ್ರಾಮಕ್ಕೆ ಸೇರಲ್ಪಡುವ ಸರ್ವೆ ನಂಬರ್ ಜಮೀನು ಮತ್ತು ವಿಸ್ತೀರ್ಣವನ್ನು ನಮೂದಿಸುವಾಗ ಹಳೇ ಸರ್ವೆ ನಂಬರ್ ಮತ್ತು ವಿಸ್ತೀರ್ಣ ಹಾಗೂ ಅದಕ್ಕೆ ನೀಡುವ ಹೊಸ ಸರ್ವೆ ನಂಬರ್ ಮತ್ತು ವಿಸ್ತೀರ್ಣವನ್ನು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಹಾಗೆಯೇ ಗ್ರಾಮಠಾಣಕ್ಕಾಗಿ ನಿಗದಿಪಡಿಸುವ ವಿಸ್ತೀರ್ಣವನ್ನು ಟೋಟಲ್ ಸ್ಟೇಷನ್ ಸರ್ವೆ ಮೂಲಕ ಗುರುತಿಸಿ ಅದರ ವಿಸ್ತೀರ್ಣವನ್ನು ಅಧಿಸೂಚನೆಯಲ್ಲಿ ತರಬೇಕು. ಹಾಗೂ ಆ ಜಾಗವು ಯಾವ ಸರ್ವೆನಂಬರ್‌ನಿಂದ ತೆಗೆಯಲಾಗಿದೆಯೋ ಅಂತಹ ಸರ್ವೆ ನಂಬರ್‌ನಿಂದ ಗ್ರಾಮ ಠಾಣಕ್ಕೆ ತೆಗೆದುಕೊಂಡ ವಿಸ್ತೀರ್ಣವನ್ನು ಕಡಿತಗೊಳಿಸಿ ಉಳಿದ ವಿಸ್ತೀರ್ಣವನ್ನು ಅಧಿಸೂಚನೆಯಲ್ಲಿ ಆ ಸರ್ವೆ ನಂಬರ್‌ನ ಮುಂದೆ ತರಬೇಕು.

6(ಸಿ). ಕರಡು ಅಧಿಸೂಚನೆಯ ಎರಡನೇ ಭಾಗದಲ್ಲಿ ವಿಭಜನೆಯ ನಂತರ ಮೂಲ ಗ್ರಾಮದಲ್ಲಿ ಉಳಿಯುವ ಸರ್ವೆ ನಂಬರುಗಳಿಗೆ ಹಳೆ ಸರ್ವೆ ನಂಬರ್ ಮತ್ತು ವಿಸ್ತೀರ್ಣ ಹಾಗೂ ಅವುಗಳಿಗೆ ನೀಡುವ ಹೊಸ ಸರ್ವೆ ನಂಬರ್ ಮತ್ತು ವಿಸ್ತೀರ್ಣವನ್ನು ಸ್ಪಷ್ಟವಾಗಿ ನಮೂದಿಸಬೇಕು.

ಮೂಲ ಗ್ರಾಮದ ಗ್ರಾಮಠಾಣಕ್ಕೆ ಹೊಂದಿಕೊಂಡ ವ್ಯಾಪ್ತಿಯ ಯಾವುದಾದರೂ ಸರ್ವೆ ನಂಬರ್‌ಗಳಲ್ಲಿ ವಸತಿಗಳು ಬಂದಿದ್ದರೆ ಆ ಸರ್ವೆ ನಂಬರ್ ಭಾಗವನ್ನು ಗ್ರಾಮಠಾಣವೆಂದು ನಮೂದಿಸಿ ಅಧಿಸೂಚನೆಗೆ ಪ್ರಸ್ತಾಪಿಸಬೇಕು. ಹಾಗೆಯೇ ಗ್ರಾಮದ ಗಡಿಯಿಂದ 1 ಕಿ.ಮೀ. ಅಂತರದ ಒಳಗೆ ಬರುವ ವಸತಿ ಪ್ರದೇಶ ಅಥವಾ ಹೊಸ ಕಂದಾಯ ಗ್ರಾಮವಾಗಿ ಪರಿವರ್ತನೆಗೊಳ್ಳಲು ಅರ್ಹವಾಗದ ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಅಧಿಸೂಚನೆಗೆ ಒಳಪಡಿಸಿ ಅವುಗಳ ವಿಸ್ತೀರ್ಣವನ್ನು ಗ್ರಾಮಠಾಣವೆಂದು ನಮೂದಿಸಬೇಕು.

7. ಪ್ರಾಥಮಿಕ ಅಧಿಸೂಚನೆಯ ಹಂತ:

7(1). ಈ ಹಂತದಲ್ಲಿ ತಾಲ್ಲೂಕು/ ಉಪ ವಿಭಾಗದಿಂದ ಸ್ವೀಕೃತವಾದ ಪ್ರಸ್ತಾವನೆಯನ್ನು ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಕಂದಾಯ, ಭೂ ಮಾಪನ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಅನುಷ್ಠಾನಗೊಳ್ಳುವ ಅಂಶವನ್ನು ಗಮನದಲ್ಲಿರಿಸಿಕೊಂಡು ಪರಿಶೀಲನೆ ನಡೆಸಬೇಕು. ತಪ್ಪು ಒಪ್ಪುಗಳಿದ್ದಲ್ಲಿ ಅವನ್ನು ಸರಿಪಡಿಸಿ ಭೂಕಂದಾಯ ಕಾಯ್ದೆಯ ಕಲಂ 6(1)ರ ನಿಯಮ 4 ರಡಿಯಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು.

7(2) ದಾಖಲೆ ರಹಿತ ಜನವಸತಿ ಪ್ರದೇಶಗಳು ನಗರ / ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಂದಿದ್ದರೆ ಅವುಗಳನ್ನು ಕಂದಾಯ ಗ್ರಾಮವಾಗಿಸುವ ಅವಶ್ಯಕತೆ ಬರುವುದಿಲ್ಲ. ಆದಾಗ್ಯೂ ಅಂತಹ ಜನವಸತಿಗಳಲ್ಲಿರುವ ನಿವಾಸಿಗಳಿಗೆ ಹಕ್ಕು ದಾಖಲೆಗಳನ್ನು ನೀಡಲು ಈ ಯೋಜನೆಯನ್ನು ಬಳಸುವ ಪ್ರಸಂಗ ಬಂದಲ್ಲಿ ಆ ಬಗ್ಗೆ ವಾಸ್ತವ ಸ್ಥಿತಿಯನ್ನು ವಿವರಿಸಿ ಸರ್ಕಾರದ ಪೂರ್ವಾನುಮತಿ ಪಡೆದು ಮುಂದುವರೆಯಬೇಕು.

7(3) ಜಿಲ್ಲಾಧಿಕಾರಿಗಳಿಂದ ಸ್ವೀಕೃತವಾಗುವ ಪ್ರಾಥಮಿಕ ಅಧಿಸೂಚನೆಯ ಪ್ರಸ್ತಾವನೆಗಳನ್ನು ಸರ್ಕಾರದ ಹಂತದಲ್ಲಿ ಪರಿಶೀಲಿಸಿ ಅದರಲ್ಲಿ ಒಳಗೊಂಡಿರುವ ತಾಂಡಾ ಇತ್ಯಾದಿ ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಸಂಬಂಧ ಇತರೆ ಇಲಾಖೆಗಳು ಅಂದರೆ ಅರಣ್ಯ, ಪಶುಸಂಗೋಪನೆ, ಕೃಷಿ, ನೀರಾವರಿ ಇತ್ಯಾದಿ ಸಂಬಂಧಿತ ಇಲಾಖೆಗಳ ಸಹಮತಿ/ಅಭಿಪ್ರಾಯ ಅವಶ್ಯವೆನಿಸಿದಲ್ಲಿ ಅದನ್ನು ಪಡೆಯಬೇಕಾಗುತ್ತದೆ. ಕಂದಾಯ ಗ್ರಾಮವಾಗಿ ಪರಿವರ್ತನೆಯಾಗುವ ತಾಂಡಾ ಇತ್ಯಾದಿ ಜನವಸತಿ ಪ್ರದೇಶಗಳು ನಿರ್ಮಾಣಗೊಂಡಿರುವ ಜಮೀನುಗಳು ಯಾವ ಮೂಲ ಉದ್ದೇಶಕ್ಕೆ ಮೀಸಲಾಗಿಸಲ್ಪಟ್ಟಿವೆ ಎಂಬುದನ್ನು ಗಮನಿಸಿ ಆ ಉದ್ದೇಶದಿಂದ ಅವುಗಳನ್ನು ಮುಕ್ತಗೊಳಿಸುವ

...7

ಪ್ರಕ್ರಿಯೆಯನ್ನು ಜೊತೆಯಲ್ಲಿಯೇ ನಡೆಸಲು ಭೂಕಂದಾಯ ಕಾಯ್ದೆಯ ಸಂಬಂಧಿತ ಕಲಂಗಳಲ್ಲಿ ಸೂಚಿಸಿರುವಂತೆ ಕ್ರಮವಹಿಸಬೇಕು.

8. ವಿಚಾರಣಾ ಹಂತ:

ಸರ್ಕಾರದಿಂದ ಅನುಮೋದನೆಗೊಂಡು ಸ್ವೀಕೃತವಾಗುವ ಪ್ರಾಥಮಿಕ ಅಧಿಸೂಚನೆಗಳನ್ನು ಜಿಲ್ಲಾಧಿಕಾರಿಗಳು, ಸ್ಥಳೀಯ ಪಂಚಾಯ್ತಿ / ಸಂಸ್ಥೆಗಳು ಹಾಗೂ ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಬೇಕು. ಈ ಸಂಬಂಧ ಸ್ವೀಕೃತವಾಗುವ ಸಲಹೆ/ಸೂಚನೆ/ಆಕ್ಷೇಪಣೆಗಳನ್ನು ಕರ್ನಾಟಕ ಭೂಕಂದಾಯ ನಿಯಮಗಳು 1967ರ ನಿಯಮ 6 ರಿಂದ 9 ರಲ್ಲಿ ನಿರ್ದಿಷ್ಟಪಡಿಸಲಾದಂತೆ ವಿಚಾರಣೆ ನಡೆಸಿ ತಮ್ಮ ಅಭಿಪ್ರಾಯದೊಂದಿಗೆ ಪುನ: ಸರ್ಕಾರಕ್ಕೆ ಅಂತಿಮ ಅಧಿಸೂಚನೆಗಾಗಿ ಸಲ್ಲಿಸಬೇಕು.

9. ಅಂತಿಮ ಅಧಿಸೂಚನೆ

ಈ ಹಂತದಲ್ಲಿ ಪ್ರಾಥಮಿಕ ಅಧಿಸೂಚನೆಗೆ ಬಂದ ಸಲಹೆ/ಸೂಚನೆ/ಆಕ್ಷೇಪಣೆಗಳ ಕುರಿತು ಜಿಲ್ಲಾಧಿಕಾರಿಗಳ ವಿಚಾರಣೆಯಿಂದ ವ್ಯಕ್ತವಾದ ಅಭಿಪ್ರಾಯ/ಶಿಫಾರಸ್ಸುಗಳನ್ನು ಗಮನದಲ್ಲಿರಿಸಿಕೊಂಡು ಸ್ವೀಕೃತವಾಗಿದ್ದ ಆಕ್ಷೇಪಣೆಗಳನ್ನು ಮಾನ್ಯ ಮಾಡುವ ಅಥವಾ ತಿರಸ್ಕರಿಸುವ ಕುರಿತು ಸೂಕ್ತ ತೀರ್ಮಾನ ಕೈಗೊಂಡು ಸರ್ಕಾರವು ಅಂತಿಮ ಅಧಿಸೂಚನೆಯನ್ನು ಹೊರಡಿಸುತ್ತದೆ. ಈ ರೀತಿ ಹೊರಡಿಸುವ ಅಂತಿಮ ಅಧಿಸೂಚನೆಯಲ್ಲಿ ಕಂದಾಯ ಗ್ರಾಮವಾಗಿ ಪರಿವರ್ತನೆಗೊಳ್ಳುವ ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶಗಳು ನಿರ್ಮಾಣವಾಗಿರುವ ವಿಸ್ತೀರ್ಣದ (ಗ್ರಾಮಠಾಣದ) ಜಾಗವನ್ನು ಅದರ ಮೂಲ ಉದ್ದೇಶಗಳಿಂದ ಮುಕ್ತಗೊಳಿಸಿ ಅಧಿಸೂಚನೆ ಹೊರಡಿಸಬೇಕು. ಖಾಸಗಿ ಜಮೀನುಗಳಲ್ಲಿ ನಿರ್ಮಾಣಗೊಂಡಿರುವ ತಾಂಡಾ ಇತ್ಯಾದಿ ಜನವಸತಿ ಪ್ರದೇಶಗಳನ್ನು ಪರಿವರ್ತಿಸುವಾಗ ಭೂ ಸುಧಾರಣಾ ಕಾಯ್ದೆಯ ನಿಯಮಗಳಿಗೆ ಅನುಸಾರ ಕ್ರಮ ಜರುಗಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು. ಅರಣ್ಯ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿಗಳು The Scheduled Tribes and other Traditional Forest Dwellers (Recognition of Forest Rights) Act 2006ರ ಪ್ರಕರಣ 2 ರನ್ವಯ ಕಂದಾಯ ಗ್ರಾಮವಾಗಲು ಅರ್ಹತೆ ಪಡೆದಿದ್ದರೆ ಅವುಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಬೇಕು. ಈ ಅಧಿನಿಯಮದ ವ್ಯಾಪ್ತಿಯಲ್ಲಿ ಕಂದಾಯ ಗ್ರಾಮವಾಗಲು ಅರ್ಹತೆ ಪಡೆಯದ ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶಗಳ ವಿಷಯದಲ್ಲಿ ಅರಣ್ಯ ಇಲಾಖೆಯಿಂದ ಅವಶ್ಯ ಅನುಮತಿ ಪಡೆದು ಅಧಿಸೂಚನೆ ಹೊರಡಿಸಬೇಕು.

...8

10. ಅಂತಿಮ ಅಧಿಸೂಚನೆಯ ನಂತರದ ಕಾರ್ಯಗಳು

ಅಂತಿಮ ಅಧಿಸೂಚನೆ ಹೊರಡಿಸಲ್ಪಟ್ಟ ನಂತರ ಅದನ್ನು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ದಾಖಲಾತಿಗಳಲ್ಲಿ ಅಮಲು ಮಾಡುವ ಹಾಗೂ ಅಲ್ಲಿ ವಾಸವಿರುವ ನಿವಾಸಿಗಳಿಗೆ ಸೇರಿರುವ ಜಾಗಕ್ಕೆ ಹಕ್ಕು ದಾಖಲೆಗಳನ್ನು ನೀಡುವ ಕೆಲಸಗಳನ್ನು ಕೈಗೊಳ್ಳಬೇಕು.

ಪರಿವರ್ತಿತ ಗ್ರಾಮದ ನಿವಾಸಿಗಳಿಗೆ ಹಕ್ಕು ದಾಖಲೆಗಳನ್ನು ನೀಡುವ ಕುರಿತು:

ಕಂದಾಯ ಗ್ರಾಮವಾಗಿ ಪರಿವರ್ತನೆಗೊಂಡ ಹಾಗೂ ಹಾಲಿ ಇರುವ ಕಂದಾಯ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಅಥವಾ ಗ್ರಾಮದ ವ್ಯಾಪ್ತಿಯಲ್ಲಿದ್ದು ಪ್ರತ್ಯೇಕ ಕಂದಾಯ ಗ್ರಾಮವಾಗಲು ಅರ್ಹತೆ ಪಡೆಯಲಾಗದಂತಹ ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶಗಳಲ್ಲಿರುವ ನಿವಾಸಿಗಳಿಗೆ ಅವರ ಸ್ವಾಧೀನಾನುಭವದಲ್ಲಿರುವ ಜಾಗಗಳಿಗೆ ಹಕ್ಕು ದಾಖಲೆಗಳನ್ನು ನೀಡುವ ಕಾರ್ಯವನ್ನು ಕೈಗೊಳ್ಳಬೇಕಾಗುತ್ತದೆ. ಈ ಸಂಬಂಧ ಅದು ಸರ್ಕಾರಿ ಜಮೀನಾಗಿದ್ದಲ್ಲಿ ಕರ್ನಾಟಕ ಭೂ ಮಂಜೂರಾತಿ ನಿಯಮ 1969 ರನ್ವಯ, ಖಾಸಗಿ ಜಮೀನಾಗಿದ್ದಲ್ಲಿ ಕರ್ನಾಟಕ ಭೂ ಸುಧಾರಣೆ ಕಾಯ್ದೆಯನ್ವಯ ಹಾಗೂ ಅರಣ್ಯ ಭೂಮಿಯಾಗಿದ್ದಲ್ಲಿ The Scheduled Tribes and other Traditional Forest Dwellers(Recognition of Forest Rights) Act 2006 ಪ್ರಕರಣ 2 ರನ್ವಯ ಕ್ರಮವಹಿಸಿ ಹಕ್ಕುಪತ್ರ ನೀಡುವ ಕಾರ್ಯವನ್ನು ಕೈಗೊಳ್ಳಬೇಕಾಗುತ್ತದೆ.

11. ವಿವಿಧ ಇಲಾಖೆಗಳ ದಾಖಲಾತಿಗಳನ್ನು ಕಾಲೋಚಿತಗೊಳಿಸುವ ಕುರಿತು:

ಈ ಹಂತದಲ್ಲಿ ಕೆಳಕಂಡ ಇಲಾಖೆಗಳು ಕಾರ್ಯನಿರ್ವಹಿಸುತ್ತವೆ.

(1) ಕಂದಾಯ ಇಲಾಖೆ:

ಕಂದಾಯ ಇಲಾಖೆಯು ಗ್ರಾಮದ ದಪ್ತರುಗಳಲ್ಲಿ ಹೊಸದಾಗಿ ಸೃಷ್ಟಿಯಾದ ಕಂದಾಯ ಗ್ರಾಮಕ್ಕೆ ಪ್ರತ್ಯೇಕ ಆರ್.ಟಿ.ಸಿ, ಮ್ಯುಟೇಷನ್, ಖಾತೆ ವಹಿ, ಕಿರ್ದಿ, ಬಂಜರ್ ತಃಖ್ತೆ ಮುಂತಾದ ಗ್ರಾಮಲೆಕ್ಕಾಧಿಕಾರಿಗಳ ಕೈಪಿಡಿಯಲ್ಲಿ ನಿರ್ದಿಷ್ಟಪಡಿಸಿರುವ ಎಲ್ಲಾ ವಹಿಗಳನ್ನು ಹೊಸದಾಗಿ ರೂಪಿಸಬೇಕು. ಹಾಗೆಯೇ ಮೂಲ ಗ್ರಾಮದ ದಪ್ತರನಲ್ಲಿಯೂ ಸಹ ಸೂಕ್ತ ಬದಲಾವಣೆಗಳನ್ನು ಮಾಡಿಕೊಂಡು ಅದಕ್ಕೆ ಪ್ರತ್ಯೇಕ ದಪ್ತರಗಳನ್ನು ನಿರ್ವಹಿಸಬೇಕು.

(2)ಭೂ ಮಾಪನ ಇಲಾಖೆ:

ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಗಳಲ್ಲಿ ಕಂದಾಯ ಆಡಳಿತಕ್ಕೆ ಹಾಗೂ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಹಲವಾರು ದಾಖಲೆಗಳು ಗ್ರಾಮವಾರು ನಿರ್ವಹಿಸಲ್ಪಡುತ್ತಿರುತ್ತವೆ. ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶಗಳು ಹೊಸ ಗ್ರಾಮಗಳಾಗಿ ಘೋಷಿಸಲ್ಪಟ್ಟ ನಂತರ ಎಲ್ಲಾ ಕಂದಾಯ ಹಾಗೂ ಸರ್ವೆ ದಾಖಲೆಗಳನ್ನು ಆಯಾ ಗ್ರಾಮಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ನಿರ್ವಹಿಸುವುದು ಅತ್ಯವಶ್ಯಕವಾಗಿರುತ್ತದೆ. ಆದುದರಿಂದ ಅಂತಿಮ ಅಧಿಸೂಚನೆಯಾದ ತಾಂಡಾ ಇತ್ಯಾದಿ ದಾಖಲೆ ರಹಿತ ಜನವಸತಿ ಪ್ರದೇಶಗಳಿಗೆ ಹೊಸದಾಗಿ ಆಕಾರ ಬಂದ್, ಅಸೆಸ್‌ಮೆಂಟ್ ವಹಿ, ಗ್ರಾಮ ನಕಾಶೆ, ಕೆ.ಡಿ.ಪಿ / ಕೆ.ಜಿ.ಪಿ, ಟಿಪ್ಪಣಿ ಮುಂತಾದ ಸರ್ವೆ ದಾಖಲೆಗಳನ್ನು ಸಿದ್ಧಪಡಿಸಬೇಕು. ಹಾಗೆಯೇ ಮೂಲ ಗ್ರಾಮಗಳಿಗೂ ಈ ಎಲ್ಲಾ ದಾಖಲೆಗಳನ್ನು ಅಗತ್ಯ ತಿದ್ದುಪಡಿಯೊಂದಿಗೆ ಪ್ರತ್ಯೇಕವಾಗಿ ನಿರ್ವಹಿಸುವ ವ್ಯವಸ್ಥೆ ಬಗ್ಗೆ ಈ ಕೆಳಗಿನ ಸೂಚನೆಗಳಂತೆ ಕ್ರಮ ಕೈಗೊಳ್ಳತಕ್ಕದ್ದು.

ಎ. ಮೂಲ ಗ್ರಾಮದಿಂದ ಬೇರ್ಪಡೆಯಾದ ಹೊಸ ಗ್ರಾಮಕ್ಕೆ ಪ್ರತ್ಯೇಕವಾದ ದಾಖಲೆಗಳು ಅವಶ್ಯಕವಾಗಿರುವುದರಿಂದ ಅಂತೆಯೇ ಅಂತಿಮ ಅಧಿಸೂಚನೆಯಂತೆ ಬೇರ್ಪಡೆಯಾದ ಗ್ರಾಮದ ಸರ್ವೆ ನಂ ಗಳು ಹಾಗೂ ಉಳಿಕೆ ಮೂಲ ಗ್ರಾಮದ ಸರ್ವೆ ನಂ ಗಳ ಬಾಬ್ತು ಮೂಲ ದಾಖಲೆಗಳಿಂದ ನಕಲುಗಳನ್ನು ತಯಾರಿಸಿ ಅವುಗಳನ್ನು ತಹಶೀಲ್ದಾರರಿಂದ / ಭೂದಾಖಲೆಗಳ ಸಹಾಯಕ ನಿರ್ದೇಶಕರಿಂದ ದೃಢೀಕರಿಸುವುದು.

ಬಿ. ಹೊಸ ಗ್ರಾಮ ಹಾಗೂ ಉಳಿದ ಮೂಲ ಗ್ರಾಮಕ್ಕೆ ಸೇರಿದ ಸರ್ವೆ ನಂ ಬಾಬ್ತು ಪ್ರತ್ಯೇಕವಾದ ಕಚ್ಚಾ ನಕ್ಷೆ ತಯಾರಿಸಿ ಮುದ್ರಣಕ್ಕಾಗಿ ಭೂ ಮಾಪನ ಇಲಾಖೆಯ ಆಯುಕ್ತರಿಗೆ ಕಳುಹಿಸುವುದು.

ಸಿ. ಮೂಲ ಗ್ರಾಮದ ಕಡತಗಳಲ್ಲಿ ಸದರಿ ಗ್ರಾಮದಲ್ಲಿ ಹೊಸ ಗ್ರಾಮ ರಚನೆ ಬಗ್ಗೆ ಸರ್ಕಾರದಿಂದ ಆದ ಆದೇಶದ ಬಗ್ಗೆ ಕೆಂಪು ಮಸಿಯಿಂದ ಷರಾ ಬರೆಯುವುದು.

ಡಿ. ಕಂಡಿಕೆ (1) ರಂತೆ ತಯಾರಿಸಿದ ದಾಖಲೆಗಳಲ್ಲಿ ಉಳಿಕೆ ಗ್ರಾಮ ಮತ್ತು ಹೊಸ ಗ್ರಾಮಗಳಿಗೆ ಸೇರಿದ ಹಳೆಯ ಸರ್ವೆ.ನಂ ಗಳ ಬಾಬ್ತು ಗುಂಡು ಸುತ್ತಿ ಈಗ ಹೊಸದಾಗಿ ನೀಡಲಾದ ಸರ್ವೆ ನಂ ಗಳನ್ನು ಕೆಂಪು ಮಸಿಯಿಂದ ದಾಖಲು ಮಾಡುವುದು.

ಇ. ಎರಡು ಗ್ರಾಮಗಳಿಗೆ ಪ್ರತ್ಯೇಕವಾಗಿ ತ್ರಿಪ್ರತಿ ಆಕಾರಬಂದು, ದ್ವಿಪ್ರತಿ ಅಟ್ಲಾಸ್‌ಗಳ ನಕಲುಗಳನ್ನು ತಯಾರಿಸಿ ದೃಢೀಕರಿಸಿ ತಾಲ್ಲೂಕು ಕಚೇರಿಯಲ್ಲಿಡತಕ್ಕದ್ದು ಹಾಗೂ ಹೊಸದಾಗಿ ತಯಾರಿಸಲ್ಪಟ್ಟ ಆಕಾರ ಬಂದುಗಳನ್ನು ಆಯಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಭೂ ಮಾಪನಾ ಉಪನಿರ್ದೇಶಕರವರು ಮೇಲು ಸಹಿ ಮಾಡತಕ್ಕದ್ದು.

...10

ಎಫ್. ಹೊಸ ಗ್ರಾಮ ಹಾಗೂ ಉಳಿಕೆ ಮೂಲ ಗ್ರಾಮದ ಬಾಬ್ತು ಬದಲಾವಣೆಯಾದ ಸರ್ವೆ ನಂ ಗಳನ್ನು ಸೂಚಿಸುವ ವಿವರವಾದ ಸಮನ್ವಯ ತ:ಖ್ತೆಯನ್ನು ದ್ವಿಪ್ರತಿಯಲ್ಲಿ ತಯಾರಿಸಿ ಅದನ್ನು ತಹಶೀಲ್ದಾರರು / ಭೂದಾಖಲೆಗಳ ಸಹಾಯಕ ನಿರ್ದೇಶಕರು ದೃಢೀಕರಿಸತಕ್ಕದ್ದು.

ಜಿ. ಯಾವುದೇ ಕಾರಣದಿಂದ ಮೂಲ ಗ್ರಾಮದ ದಾಖಲೆಗಳನ್ನು ವಿಭಜನೆ (ಪ್ರತ್ಯೇಕಿಸಿ) ಗೊಳಿಸತಕ್ಕದ್ದಲ್ಲ. ಹೊಸ ಹಾಗೂ ಉಳಿಕೆ ಮೂಲ ಗ್ರಾಮದ ಬಾಬ್ತು ಸರ್ವೆ ನಂ ಗಳ ನಕಲುಗಳನ್ನು ಅಧಿಸೂಚನೆಯಂತೆ ತಯಾರಿಸಿ ದೃಢೀಕರಿಸಿ ಇಡತಕ್ಕದ್ದು.

ಭೂ ಮಾಪನ ಇಲಾಖೆಯು ಮೂಲ ಗ್ರಾಮ ಮತ್ತು ಹೊಸ ಗ್ರಾಮಕ್ಕೆ ಅಲಾಯಿದ ನಕ್ಷೆಗಳು, ಆಕಾರಬಂದ್ ಹಾಗೂ ಇತರೆ ಎಲ್ಲಾ ಸರ್ವೆ ದಾಖಲಾತಿಗಳನ್ನು ರೂಪಿಸಬೇಕು. ಹಾಗೆಯೇ ವಿಭಜನೆಗೊಂಡ ಸರ್ವೆ ನಂಬರ್‌ಗಳಿಗೆ ಪೋಡಿ ಮಾಡಿ ಗ್ರಾಮಠಾಣಾ ಮತ್ತು ಸರ್ವೆ ನಂಬರ್‌ನಲ್ಲಿ ಬಾಕಿ ಉಳಿಯುವ ಜಾಗಕ್ಕೆ ಪ್ರತ್ಯೇಕ ನಂಬರ್ ನೀಡಬೇಕು.

(3)<u>ಸ್ಥಳೀಯ ಸಂಸ್ಥೆ (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ)</u>

ಹೊಸದಾಗಿ ರಚನೆಯಾದ ಕಂದಾಯ ಗ್ರಾಮದ ವ್ಯಾಪ್ತಿ ಹೊಂದಿರುವ ಸ್ಥಳೀಯ ಸಂಸ್ಥೆಗಳು / ಗ್ರಾಮ ಪಂಚಾಯತಿಗಳು ಗ್ರಾಮಠಾಣವಾಗಿ ಘೋಷಣೆಯಾದ ವಿಸ್ತೀರ್ಣದ ಜಾಗವನ್ನು ತಮ್ಮ ದಾಖಲೆಗಳಿಗೆ ತೆಗೆದುಕೊಳ್ಳಬೇಕು. ಅದರಲ್ಲಿ ಬರುವ ಸಾರ್ವಜನಿಕ ಆಸ್ತಿಗಳು, ಸರ್ಕಾರಿ ಆಸ್ತಿಗಳು, ಖಾಸಗಿ ಸ್ವತ್ತುಗಳು ಹಾಗೂ ಸ್ಥಳೀಯ ಸಂಸ್ಥೆಗೆ ಸೇರುವ ಆಸ್ತಿಗಳಿಗೆ ಪ್ರತ್ಯೇಕ ಖಾತೆಗಳನ್ನು ನೀಡಬೇಕು ಹಾಗೂ ಖಾಸಗಿ ಸ್ವತ್ತುಗಳ ಅಸೆಸ್‌ಮೆಂಟ್ ಮಾಡಿಸಿ ದಾಖಲೆ ನಿರ್ವಹಿಸಬೇಕು.

(4)<u>ತಾಂಡಾ/ವಾಲ್ಮೀಕಿ/ಅಂಬೇಡ್ಕರ್/ದೇವರಾಜ್‌ಅರಸ್ ಇತ್ಯಾದಿ ನಿಗಮಗಳು / ಜಿಲ್ಲಾ ಪಂಚಾಯಿತಿ /ಲೋಕೋಪಯೋಗಿ ಇಲಾಖೆ:</u>

ಹೊಸದಾಗಿ ರಚನೆಗೊಂಡ ಕಂದಾಯ ಗ್ರಾಮಗಳನ್ನು ಸಾರ್ವಜನಿಕರು ಮತ್ತು ಸ್ಥಳೀಯ ಆಡಳಿತಗಳ ಗಮನಕ್ಕೆ ತರಲು ಹಾಗೂ ಹೊಸ ಗ್ರಾಮದ ಹೆಸರನ್ನು ಜನಪ್ರಿಯಗೊಳಿಸಲು ಅದು ತಾಂಡಾ ಆಗಿದ್ದಲ್ಲಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದಿಂದ, ಹಟ್ಟಿ, ಹಾಡಿ, ಮಜರೆ ಇತ್ಯಾದಿಗಳಾಗಿದಲ್ಲಿ ಸಂಬಂಧಪಟ್ಟ ಅಭಿವೃದ್ದಿ ನಿಗಮಗಳಿಂದ ಅಥವಾ ಸ್ಥಳೀಯ ಜಿಲ್ಲಾ ಪಂಚಾಯಿತಿಗಳಿಂದ ಗ್ರಾಮದ ನಾಮ ಫಲಕಗಳನ್ನು ಶಿಲಾ ರೂಪದಲ್ಲಿ ಮಾಡಿಸಿ ಹಾಕಿಸಬೇಕು.

ಆ ವಸತಿ ಪ್ರದೇಶದಲ್ಲಿ ಸರ್ಕಾರಿ ಶಾಲೆ, ಆಸ್ಪತ್ರೆ, ಅಂಗನವಾಡಿ ಕೇಂದ್ರ ಇತ್ಯಾದಿ ಸಾರ್ವಜನಿಕ ಕಟ್ಟಡಗಳಿದ್ದಲ್ಲಿ ಅವುಗಳ ನಾಮ ಫಲಕಗಳಲ್ಲಿ ಆ ಗ್ರಾಮದ ಹೊಸ ಹೆಸರನ್ನು ಬರೆಸಲು ಲೋಕೋಪಯೋಗಿ ಇಲಾಖೆ ಅಥವಾ ಸಂಬಂಧಿತ ಇಲಾಖೆ ಕ್ರಮವಹಿಸಬೇಕು.

ಜಿಲ್ಲಾಧಿಕಾರಿಗಳು ಹೊಸ ಗ್ರಾಮ ರಚನೆಯ ಮಾಹಿತಿಯನ್ನು ಚುನಾವಣಾ ಆಯೋಗ, ಜನಗಣತಿ ನಿರ್ದೇಶನಾಲಯ ಮುಂತಾದ ಶಾಸನಬದ್ಧ ಪ್ರಾಧಿಕಾರಿಗಳಿಗೆ ಕಳಿಸಬೇಕು.

ಮೇಲ್ಕಂಡಂತಹ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವಾಗ ಹಲವಾರು ರೀತಿಯ ಸವಾಲುಗಳು ಎದುರಾಗುತ್ತವೆ. ಸರ್ಕಾರಿ ಗೋಮಾಳಗಳಲ್ಲಿ, ಅರಣ್ಯ ಜಮೀನಿನಲ್ಲಿ, ಖಾಸಗಿ ಜಮೀನುಗಳಲ್ಲಿ, ಆ ವಸತಿ ಪ್ರದೇಶದಲ್ಲಿಯೇ ಇರುವ ಒಬ್ಬಿಬ್ಬರ ಖಾತೆಯ ಜಮೀನುಗಳಲ್ಲಿ ಇತರೆ ಸಂಘ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಖಾಸಗಿ ಮತ್ತು ಸಾರ್ವಜನಿಕ ಕಂಪನಿಗಳು, ಸ್ವಾಯತ್ತ ಸಂಸ್ಥೆ ಇತ್ಯಾದಿ ಸಂಸ್ಥೆಗಳ ಒಡೆತನದ ಜಮೀನುಗಳಲ್ಲಿ ತಲೆ ಎತ್ತಿರುವ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಯಾವ ಕ್ರಮ ಕೈಗೊಳ್ಳಬೇಕೆಂಬುದರ ಬಗ್ಗೆ ಶ್ರೀ ಕೆ. ನರಸಿಂಹಯ್ಯ ಸಮಿತಿಯ ವರದಿಯಲ್ಲಿ ವಿವರಗಳಿದ್ದು ಅವುಗಳನ್ನು ಅವಲೋಕಿಸುವುದು.

(ಸಿ.ಪುಟ್ಟನಂಜಯ್ಯ)
ಸರ್ಕಾರದ ಅಧೀನ ಕಾರ್ಯದರ್ಶಿ
ಕಂದಾಯ ಇಲಾಖೆ (ಭೂಮಾಪನ)